

ಸೀಪ್ ಗಾರ್ಡ್ ಹಾರಿಝಾಂಟಲ್ ಸರ್ಫೇಸಸ್

ಮೇಲ್ಭಾವಣೆಗಳು ಮತ್ತು ಟೆರೇಸ್‌ಗಳಿಗೆ ಬಿಳಿ ಸಿಮೆಂಟಿನಂತಹ ಒಂದು ಘಟಕ ಶಾಖವನ್ನು ಪ್ರತಿಫಲಿಸುವ ವಾಟರ್‌ಪ್ರೂಫ್ ಕೋಟಿಂಗ್

ಸೀಪ್ ಗಾರ್ಡ್ ಹಾರಿಝಾಂಟಲ್ ಸರ್ಫೇಸಸ್ ಎಂಬುದು ಅಡ್ಡಡ್ಡ ಆರ್‌ಸಿಸಿ, ಕಾಂಕ್ರೀಟ್ ಮತ್ತು ಸಿಮೆಂಟಿನಂತಹ ಮೇಲ್ಮೈಗಳಿಗೆ ಸೂಕ್ತವಾದ ಪಾಲಿಮರ್ ಮಾಡಿಫೈಡ್, ಬಿಳಿ ಸಿಮೆಂಟಿನಂತಹ, ಇಲ್ಯಾಸ್್ಟೋಮೆರಿಕ್, ಉಚ್ಚ ಪರ್ಫಾರ್ಮೆನ್ಸ್ ಕೋಟಿಂಗ್ ಸಿಸ್ಟಮ್ ಆಗಿದೆ. ಇದನ್ನು ಜರ್ಮನ್ ಇಲ್ಯಾಸ್್ಟೋಮೆರಿಕ್ ಪಾಲಿಮರ್ ಮತ್ತು ಬಿಳಿ ಸಿಮೆಂಟಿನಿಂದ ತಯಾರಿಸಲಾಗಿದೆ. ಈ ಒಂದೇ ಪ್ರಾಡಕ್ಟ್‌ನಲ್ಲಿ ಶಾಖವನ್ನು ಕಡಿಮೆ ಮಾಡುವ ಹಾಗೂ ವಾಟರ್‌ಪ್ರೂಫ್ ಮಾಡುವ ಎರಡೂ ಪ್ರಯೋಜನಗಳು ಪರಸ್ಪರ ಕೂಡಿಕೊಂಡಿವೆ.

ಹೆಚ್ಚುವರಿ ವಿವರಗಳು

- ಎಲ್ಲಾ ರೀತಿಯ ಹೊಸ ಮತ್ತು ಹಾಲಿ ಇರುವ ಅಡ್ಡಡ್ಡ ಕಾಂಕ್ರೀಟ್, ಆರ್‌ಸಿಸಿ ಮತ್ತು ಸಿಮೆಂಟಿನಂತಹ ಮೇಲ್ಮೈಗಳು.
- ಕಟ್ಟಡಗಳ ಮೇಲ್ಭಾವಣೆಗಳು (ರೂಫ್‌ಗಳು) ಮತ್ತು ಟೆರೇಸ್‌ಗಳು, ನೀರಿನ ಟ್ಯಾಂಕ್‌ಗಳು, ಬಾಲ್ಕನಿಗಳು, ಈಜುವ ಕೊಳೆಗಳು, ಬೇಸ್‌ಮೆಂಟ್‌ಗಳು, ಪಾರ್ಕಿಂಗ್.

ಪ್ರಾಡಕ್ಟ್‌ನ ವಿಶೇಷತೆಗಳು ಮತ್ತು ಪ್ರಯೋಜನಗಳು

- **ವಾಟರ್‌ಪ್ರೂಫಿಂಗ್:** ಪಾಸಿಟಿವ್ ಹೈಡ್ರೋಸ್ಟಾಟಿಕ್ ಪ್ರೆಶರ್‌ನ 7 ಬಾರ್‌ಗಳ ವರೆಗೆ ವಾಟರ್‌ಪ್ರೂಫಿಂಗ್ ರಕ್ಷಣೆ.
- **ಅಂಟಿಕೊಳ್ಳುವುದು:** ಆರ್‌ಸಿಸಿ, ಕಾಂಕ್ರೀಟ್ ಮತ್ತು ಸಿಮೆಂಟಿನಂತಹ ಮೇಲ್ಮೈಗಳಿಗೆ ತುಂಬಾ ಗಟ್ಟಿಯಾಗಿ ಅಂಟಿಕೊಳ್ಳುತ್ತದೆ.
- **ಬಾಳಿಕೆ:** ನಿಮ್ಮ ಕಟ್ಟಡದ ಮೇಲ್ಮೈಯನ್ನು ಲೀಕೇಜ್ ಮತ್ತು ಸೀಪೇಜ್‌ನ ಡ್ಯಾಮೇಜ್‌ಗಳಿಂದ ರಕ್ಷಿಸುತ್ತದೆ.
- **ಇಲ್ಯಾಸ್್ಟೋಮೆರಿಕ್:** ಇದು ಉಷ್ಣತೆಯಿಂದ ಹಿಗ್ಗುವ ಮತ್ತು ಕುಗ್ಗುವ ಕಾರಣವಾಗಿ ಉಂಟಾಗುವ ಒತ್ತಡವನ್ನು ತಡೆದುಕೊಳ್ಳಬಲ್ಲ ಉಚ್ಚ ಮಟ್ಟದ ಇಲ್ಯಾಸ್್ಟೋಮೆರಿಕ್ ಗುಣಗಳನ್ನು ಹೊಂದಿದೆ.
- **ಬಿರುಕುಗಳನ್ನು ಮುಚ್ಚುವುದು:** ಇದರಲ್ಲಿ ಜರ್ಮನ್ ಇಲ್ಯಾಸ್್ಟೋಮೆರಿಕ್ ಪಾಲಿಮರ್‌ಗಳು ಇರುವುದರಿಂದ ಇದು ಉತ್ಕೃಷ್ಟ ರೀತಿಯಲ್ಲಿ ಬಿರುಕುಗಳನ್ನು ಮುಚ್ಚುವ ಗುಣಗಳನ್ನು ಹೊಂದಿದೆ.

- **ಬಳಸುವುದು ಮತ್ತು ಕಾಯ್ದಿರಿಸಿಕೊಂಡು ಬರುವುದು:** ಇದು ಸಿಂಗಲ್ ಪ್ಯಾಕ್, ಬಿಳಿ ಸಿಮೆಂಟ್-ಆಧಾರಿತ ಪಾಲಿಮರ್ ಮಾಡಿಫೈಡ್ ಪೌಡರ್ ಪ್ರಾಡಕ್ಟ್ ಆಗಿದೆ.
- **ಬಿಳಿ ಪುಡಿ ನಿರ್ಮಾಣ ವಿರೋಧಿ:** ಇದು ಗೋಡೆಗಳ ಮೇಲೆ ಬಿಳಿ ಪುಡಿ ಉಂಟಾಗುವುದನ್ನು ತಡೆಯುತ್ತದೆ ಮತ್ತು ದೀರ್ಘಕಾಲದ ಪರಿಣಾಮವನ್ನು ನೀಡುತ್ತದೆ.
- **ಶಾಖದ ಪ್ರತಿಫಲನ ಮತ್ತು ಯುಪಿ ನಿರೋಧಕ:** ಬಿಸಿಲಿಗೆ ತೆರೆದುಕೊಂಡ ಮೇಲ್ಮೈಗಳಿಗೆ ಹಚ್ಚಿದಾಗ, ಇದು ಹೆಚ್ಚು ಉತ್ತಮ ಮಟ್ಟದ ಯುಪಿ ನಿರೋಧಕ ಪ್ರತಿಫಲನ ಹೊಂದಿರುವ ಕೋಟಿಂಗ್ ಆಗಿದೆ ಮತ್ತು 6-8°C ನಷ್ಟು ಶಾಖವನ್ನು ಕಡಿಮೆ ಮಾಡುತ್ತದೆ.
- **ಪರಿಸರ-ಶ್ನೇಹಿ:** ಇದರಲ್ಲಿ ವೊಲಟೈಲ್ ಆರ್ಗ್ಯಾನಿಕ್ ಕಾಂಪೌಂಡ್ ಇಲ್ಲ (VOC).
- **ಪಾಟಿ ಮತ್ತು ಫಂಗಸ್ ನಿರೋಧಕ**
- **ವಾರಂಟಿ:** ಈ ಪ್ರಾಡಕ್ಟ್ 08 ವರ್ಷಗಳ ವಾಟರ್‌ಪ್ರೂಫಿಂಗ್ ವಾರಂಟಿಯನ್ನು ಕೊಡುತ್ತದೆ.

ಪ್ಯಾಕ್‌ಗಳು

- 15 ಕೆಜೆ

ಹೇಗೆ ಹಚ್ಚಬೇಕು

ಮೇಲ್ಮೈ ಸಿದ್ಧತೆ

- ಎಮರಿ ಪೇಪರ್ (ಮರಳಿನ ಕಾಗದ), ಚಾಣ ಅಥವಾ ವೈರ್ ಬ್ರಶ್ ಇತ್ಯಾದಿಯನ್ನು ಉಪಯೋಗಿಸಿ ಮೇಲ್ಮೈಯಿಂದ ಕೊಳೆ, ಧೂಳು, ಜೈವಿಕ ದ್ರಾವಕ (ಡೀ-ಶಟರಿಂಗ್ / ಕ್ಯೂರಿಂಗ್ ಕ್ರೀಮ್ ಕಾಂಪೌಂಡ್) ಮತ್ತು ಎಣ್ಣೆ ಇತ್ಯಾದಿಯಂತಹ ಸಡಿಲವಾಗಿ ಅಂಟಿಕೊಂಡ ವಸ್ತುಗಳನ್ನು ತೆಗೆಯಿರಿ.
- ಬಿಳಿ ಪುಡಿ ಉಂಟಾಗಿದ್ದ ಪ್ರಸಂಗದಲ್ಲಿ, ಮೇಲ್ಮೈಯಿಂದ ಎಲ್ಲಾ ಸಡಿಲ ಕಣಗಳನ್ನೂ ತೆಗೆಯುವ ಸಲುವಾಗಿ, ಮೇಲ್ಮೈಯನ್ನು ಪೂರ್ತಿಯಾಗಿ ಸ್ವಚ್ಛ ಮಾಡಬೇಕು.
- ಮೇಲ್ಮೈಯನ್ನು ಸ್ವಚ್ಛ ನೀರಿನಿಂದ ಸರಿಯಾಗಿ ತೊಳೆಯಿರಿ ಮತ್ತು ಅದನ್ನು ಸಂಪೂರ್ಣವಾಗಿ ಒಣಗಲು ಬಿಡಿ. ಅದರ ನಂತರವೇ ಪ್ರಾಡಕ್ಟ್‌ನ್ನು ಹಚ್ಚಿ.
- ಮೇಲ್ಮೈಯ ಬಿರುಕುಗಳನ್ನು ಬಿರುಕು ತುಂಬಿಸುವ ಪ್ರಾಡಕ್ಟ್‌ಗಳಿಂದ ತುಂಬಿಸಬೇಕು (3 ಎಮ್‌ಎಮ್) ಮತ್ತು ದೊಡ್ಡ ಬಿರುಕುಗಳು, ಹಾಳಾದ ಭಾಗಗಳು ಮತ್ತು ಟೊಳ್ಳು ಜಾಗಗಳನ್ನು ಬಿರ್ಲಾ ವೈಟ್ ಲೆವೆಲ್‌ಪ್ಲಾಸ್ಟ್‌ನಿಂದ (ಪಾಲಿಮರ್ ಸಿಮೆಂಟ್ ಮಾಡಿಫೈಡ್ ಮಾರ್ಬಲ್ ಪ್ರಾಡಕ್ಟ್) ರಿಪೇರಿ ಮಾಡಬೇಕು.

ಮಿಶ್ರಣಗೊಳಿಸುವುದು

- ರಾಡಿಯನ್ನು ತಯಾರಿಸಲು 1 ಕೇಜಿ ಪ್ರಾಡಕ್ಟ್‌ನ್ನು 100% ಸ್ವಚ್ಛ ನೀರಿಗೆ (ಪ್ರಾಡಕ್ಟ್‌ನ 1 ಕೇಜಿ + 1000 ಎಮ್‌ಎಲ್ ನೀರು) ನಿಧಾನವಾಗಿ ಸೇರಿಸಿ.
- ಅತ್ಯುತ್ತಮ ಪರ್ಫಾರ್ಮೆನ್ಸ್ ಪಡೆಯುವುದಕ್ಕೆ ಚೆನ್ನಾಗಿ ಮಿಶ್ರಣಗೊಳಿಸಿದ ನಂತರ ರಾಡಿಯನ್ನು 5 ನಿಮಿಷ ಹಾಗೆಯೇ ಇರಲು ಬಿಡಿ. ತಯಾರಿಸಿದ ರಾಡಿಯನ್ನು 1-1.5 ಗಂಟೆಯೊಳಗೆ ಬಳಸಬೇಕು.
- ಒಳ್ಳೆಯ ಮಿಶ್ರಣ ತಯಾರಿಸಿದ ನಂತರ ಪೆಯಿಂಟಿಂಗ್ ಬ್ರಶ್‌ನ ಸಹಾಯದಿಂದ ಸ್ವಚ್ಛ ಹಾಗೂ ಒಣಗಿದ ಗೋಡೆಯ / ಅಡಿ-ಪದರದ ಮೇಲ್ಮೈ ಮೇಲೆ ಏಕಪ್ರಕಾರವಾಗಿ ಪೈಮಿಂಗ್ ಕೋಟ್ ಮಾಡಿ.

1ನೇ ಮತ್ತು 2ನೇ ಕೋಟ್

- ರಾಡಿಯನ್ನು ತಯಾರಿಸಲು 1 ಕೇಜಿ ಪ್ರಾಡಕ್ಟ್‌ನ್ನು 60%-65% ಸ್ವಚ್ಛ ನೀರಿಗೆ (ಪ್ರಾಡಕ್ಟ್‌ನ 1 ಕೇಜಿ + 600-650 ಎಮ್‌ಎಲ್ ನೀರು) ನಿಧಾನವಾಗಿ ಸೇರಿಸಿ.
- ಸಾಧ್ಯವಾದರೆ ಮಿಶ್ರಣವನ್ನು ಕದಡುವ ಯಂತ್ರದಿಂದ (mechanical stirrer) (3-5 ನಿಮಿಷಗಳು) ತಯಾರಿಸಬೇಕು.
- ಹೆಚ್ಚು ಉತ್ತಮವಾಗಿ ಅಂಟಿಕೊಳ್ಳುವುದಕ್ಕೆ ಮತ್ತು ಹೆಚ್ಚು ಕವರೇಜ್‌ಗೆ, ಒಳ್ಳೆಯ ಮಿಶ್ರಣ ತಯಾರಿಸಿದ ನಂತರ 4-6 ಗಂಟೆಗಳ ಮಧ್ಯಂತರದಲ್ಲಿ ಅಡ್ಡ ದಿಕ್ಕಿನಿಂದ ಪ್ರಾಡಕ್ಟ್‌ನ ಎರಡು ಕೋಟಿಂಗ್ ಮಾಡಿ.
- ಟೆರೇಸ್‌ನಲ್ಲಿ ಅತ್ಯುತ್ತಮ ಪರ್ಫಾರ್ಮೆನ್ಸ್ ಪಡೆಯುವುದಕ್ಕೆ, ಪ್ಯಾರಪೆಟ್ ಗೋಡೆ ಸೇರಿದಂತೆ ಸಂಪೂರ್ಣ ಮೇಲ್ಭಾಗವನ್ನು (ರೂಫ್) ಪ್ರಾಡಕ್ಟ್‌ನ್ನು ಹಚ್ಚಬೇಕು.
- ಎರಡೂ ಕೋಟಿಂಗ್‌ಗಳ ಒಟ್ಟು ದಪ್ಪ ಹೆಚ್ಚಿದರೆ 1.5 ಎಮ್‌ಎಮ್‌ಗೆ ಸೀಮಿತವಾಗಿರಬೇಕು.



ತಾಂತ್ರಿಕ ಮಾಹಿತಿ

Properties	Seep Guard Horizontal Surfaces	Test Method
Tensile Adhesion Strength (pull off) (n/mm ²) @ 28 days	2.21	ASTM D7234
Water Impermeability (Against Hydrostatic Pressure) (Bar)	Positive: Nil at 7 bar & 4mm @10 bar Negative: Pass @ 5 bar	EN 12390-8:2000
Crack Bridging (MM)	No cracking up to 2.10 mm	EN 1062-7
Alkali Resistance	No colour Change	IS 15489
Fungal Resistant	Zero rating	ASTM G 21
Coverage* Horizontal Surface: Three coats on RCC/concrete surface (Priming coat with 100% + Two coat with 60-65%, Sq.ft./Kg)	12-13	In-House
Pot Life, hrs.	1.5	In-House
Reduction of surface temp. at Noon time (°C)	6-8	In-House

*This value is on ideal concrete surface; however, this may change according to surface pattern/ texture

ಕೆಲ್ಸ್ ಲೈಫ್

ತೆರೆಯದೆ ಇರುವ ಮತ್ತು ಸರಿಯಾದ ಶೇಖರಣೆಯ ಪರಿಸ್ಥಿತಿಗಳಲ್ಲಿ ಇಟ್ಟರೆ, ಉತ್ಪಾದಿಸಿದ ತಿಂಗಳಿಂದ 9 ತಿಂಗಳ ವರೆಗೆ



ನೀರಿನ ಅತ್ಯಧಿಕ ನಿರೋಧಕ




ಮೇಲ್ಮೈ ಉಷ್ಣತೆಯನ್ನು ಕಡಿಮೆ ಮಾಡುತ್ತದೆ



ಯುವಿ ನಿರೋಧಕ





SEEP GUARD

WATERPROOFING SOLUTIONS

HORIZONTAL SURFACES

